



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೨೦, ಸೆಪ್ಟೆಂಬರ್, ೨೦೨೨(ಭಾದ್ರಪದ, ೨೯, ಶಕವರ್ಷ, ೧೯೪೪) BENGALURU, TUESDAY, 20, SEPTEMBER, 2022(BHADRAPADA, 29, SHAKAVARSHA, 1944)	ನಂ. ೪೬೭ No. 467
------------------------	--	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 66 ಸೇವನೆ 2022

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ: 20.09.2022.

## ಅಧಿಸೂಚನೆ

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವಂಥ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2) ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

## ಕರಡು ನಿಯಮಗಳು

- ಶೀರ್ಷಿಕೆ ಮತ್ತು ಪ್ರಾರಂಭ.-** (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) (2ನೇ ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.  
(2) ಇವು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

- ನಿಯಮ 6 ರ ತಿದ್ದುಪಡಿ.-** ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ನಿಯಮ 6 ರ ಉಪ ನಿಯಮ (1) ರಲ್ಲಿ,-

(೧)

(1) ಖಂಡ (ಎ) ರ ಬದಲಿಗೆ ಈ ಕೆಳಕಂಡಂತೆ ಪ್ರತಿಸ್ಥಾಪಿಸತಕ್ಕದ್ದು:-

“(ಎ) ಸಂದರ್ಶನವಿಲ್ಲದ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಸ್ವರೂಪದಲ್ಲಿ ಇರತಕ್ಕದ್ದು. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ ಅಂಕವನ್ನು ಒಳಗೊಂಡಿರತಕ್ಕದ್ದು ಮತ್ತು ಅಂಥ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು (1/4) ಅಂಕಗಳನ್ನು ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಕಡಿತಗೊಳಿಸತಕ್ಕದ್ದು.

(ಬಿ) ಸಂದರ್ಶನವಿರುವ ಗ್ರೂಪ್-ಎ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ‘ವಿವರಣಾತ್ಮಕ ಸ್ವರೂಪ’ದಲ್ಲಿರತಕ್ಕದ್ದು.

ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಎರಡು ಪತ್ರಿಕೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವು ಈ ಕೆಳಕಂಡಂತೆ ಇರತಕ್ಕದ್ದು:-

(i) **ಪತ್ರಿಕೆ-1** ಸಾಮಾನ್ಯ ಪತ್ರಿಕೆ:- ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ವಿಜ್ಞಾನ, ಕರ್ನಾಟಕ ಇತಿಹಾಸ ಮತ್ತು ಭೂಗೋಳ ಶಾಸ್ತ್ರ, ಭಾರತದ ಇತಿಹಾಸ ಮತ್ತು ಭೂಗೋಳ ಶಾಸ್ತ್ರ, ಸಮಾಜ ವಿಜ್ಞಾನ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಸಾಮಾನ್ಯ ಜ್ಞಾನದ ವಿಷಯಗಳನ್ನು, ದೈನಂದಿನ ಗ್ರಹಿಕೆಯ ವಿಷಯಗಳನ್ನು ಮತ್ತು ನಿಗದಿಪಡಿಸಲಾದ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವ್ಯಕ್ತಿಯಿಂದ ನಿರೀಕ್ಷಿಸಬಹುದಾದ ಪ್ರಾಯೋಗಿಕ ಜ್ಞಾನವನ್ನು ಒಳಗೊಂಡಿರಬೇಕು.

(ii) **ಪತ್ರಿಕೆ II**:- ನಿರ್ದಿಷ್ಟ ಪತ್ರಿಕೆ:- ಈ ಪತ್ರಿಕೆಯ ಪಠ್ಯಕ್ರಮವನ್ನು ಆಯ್ಕೆ ಪ್ರಾಧಿಕಾರವು ಯಾವ ಹುದ್ದೆಗೆ ಆಯ್ಕೆ ಮಾಡಲಾಗುತ್ತಿದೆಯೋ ಆ ಹುದ್ದೆಯ ಸ್ವರೂಪವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತು ಸಂಬಂಧಪಟ್ಟ ಕ್ಷೇತ್ರ ಇಲಾಖೆ ಅಥವಾ ನೇಮಕಾತಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ನಿರ್ಧರಿಸತಕ್ಕದ್ದು.”

(2) ಚಾಲ್ತಿಯಲ್ಲಿರುವ ಖಂಡ (ಬಿ) ಮತ್ತು (ಸಿ) ಗಳನ್ನು ಕ್ರಮವಾಗಿ (ಸಿ) ಮತ್ತು (ಡಿ) ಎಂದು ಮರು ಸಂಖ್ಯೀಕರಣಗೊಳಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  
(ಸೇವಾ ನಿಯಮಗಳು-1)

---

**GOVERNMENT OF KARNATAKA**

NO. DPAR 66 SCR 2022

Karnataka Government Secretariat,  
Vidhana Soudha,  
Bengaluru, dated: 20.09.2022.**NOTIFICATION**

The draft of the following rules to amend the Karnataka Civil Services (Direct Recruitment) (General) Rules, 2021 in which the Government of Karnataka proposes to make in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990), is hereby published as required by sub-section (2) of section 3 of the said Act for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the Government. Objections or suggestions may be addressed to the Secretary to Government, Department of Personnel and Administrative Reforms, Vidhana Soudha, Bengaluru – 560001.

**DRAFT RULES**

**1. Title and Commencement.-** (1) These rules may be called the Karnataka Civil Services (Direct Recruitment) (General) (Second Amendment) Rules, 2022.

(2) They shall come into force from the date of their final publication in the Official Gazette.

**2. Amendment of rule 6.-** In the Karnataka Civil Services (Direct Recruitment) (General) Rules, 2021, in rule (6), in sub-rule (1),-

(1) for clause (a), the following shall be substituted, namely.-

“(a) In respect of Group-A and Group-B posts where there is no interview the examination shall be in the form of Objective Multiple Choice consisting of two written papers carrying 300 marks each. There

shall be negative marking and one fourth of the marks allotted to the said questions shall be deducted for every wrong answer.

- (a) In respect of Group-A posts, where there is interview, the examination shall be in the form of Descriptive Type consisting of two written papers carrying 300 marks each.

The examination for Group-A and Group-B posts shall consist of two papers with following syllabus, namely:-

**(i) Paper-I.-** General Paper:- Covering General Knowledge topics relating to Current Affairs, General Science, Karnataka History and Geography, Indian History and Geography, Social Sciences, General Mental Ability, matters of every day observation and practical knowledge as may be expected of a person who has passed the prescribed qualifying examination.

**(ii) Paper-II.-** Specific Paper:- The content of this paper shall be determined by selection authority keeping in view the nature of the job for which the selection is being made and the qualifying examination is consultation with the Head of the field department or the Appointing Authority concerned.”

- (2) The existing clauses (b) and (c), shall be re-numbered as (c) and (d) respectively.

By Order and in the name of the  
Governor of Karnataka,

(Veerabhadra)  
Under Secretary to Government  
Department of Personnel and  
Administrative Reforms  
(Service Rules-1).